

[www.karunaduexams.com](http://www.karunaduexams.com)

1. ಕೆ.ಎ.ಎಸ್ (KAS) ಪ್ರಶ್ನೋತ್ತರಗಳು5

[www.karunaduexams.com](http://www.karunaduexams.com)

1. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಸಹಾಯ ಧನದ ಗರಿಷ್ಠ ಮಿತಿ ಎಷ್ಟು?

ಅ) ರೂ 25,000

ಆ) ರೂ 50,000

ಇ) ರೂ 75,000

ಈ) ರೂ 1,00,000

ರೂ 1,00,000

ರಾಜ್ಯ ಸರ್ಕಾರದ ಅನುದಾನ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮನ್ವಯಗೊಳಿಸಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನ ಒದಗಿಸಲಾಗುತ್ತಿದೆ. ಇದರಲ್ಲಿ ಸಾಮಾನ್ಯ ರೈತರಿಗೆ ಶೇ 50%ರಷ್ಟು ಹಾಗೂ ಎಸ್.ಸಿ/ಎಸ್.ಟಿ ರೈತರಿಗೆ ಶೇ 90% ರಿಯಾಯತಿಯನ್ನು ಗರಿಷ್ಠ ಮಿತಿ ರೂ 1.00 ಲಕ್ಷದ ವರೆಗೆ ಸಹಾಯಧನವನ್ನು ಒದಗಿಸಲಾಗುತ್ತದೆ.

2. ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ:

ಅ) ಪರಂಪರಾಗತ ಕೃಷಿ ವಿಕಾಸ ಯೋಜನೆಯನ್ನು ರಾಜ್ಯದಲ್ಲಿ 2015-16ನೇ ಸಾಲಿನಿಂದ ಅಳವಡಿಸಲಾಗುತ್ತಿದೆ

ಆ) ಸಾವಯವ ಕೃಷಿ ಮೂಲಕ ಸುರಕ್ಷಿತ ಆಹಾರ ಉತ್ಪಾದನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ

ಮೇಲಿನ ಯಾವ ಹೇಳಿಕೆ/ಹೇಳಿಕೆಗಳು ಸರಿಯಾಗಿವೆ?

ಅ) ಹೇಳಿಕೆ ಒಂದು ಮಾತ್ರ

ಆ) ಹೇಳಿಕೆ ಎರಡು ಮಾತ್ರ

ಇ) ಎರಡು ಹೇಳಿಕೆ ಸರಿ

ಈ) ಎರಡು ಹೇಳಿಕೆ ತಪ್ಪು

ಎರಡು ಹೇಳಿಕೆ ಸರಿ

3. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ಗಮನಿಸಿ:

I) ಈ ಯೋಜನೆಯನ್ನು ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಹೆಸರಿನಡಿ ಅನುಷ್ಠಾನಗೊಳಿಸಲಾಗುತ್ತಿದೆ.

II) ಈ ಯೋಜನೆಯು ಬೆಳೆ ಸಾಲ ಪಡೆದ ರೈತರಿಗೆ ಕಡ್ಡಾಯ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ

ಮೇಲಿನ ಯಾವ ಹೇಳಿಕೆ/ಹೇಳಿಕೆಗಳು ಸರಿಯಾಗಿವೆ?

ಅ) I ಮಾತ್ರ

ಆ) II ಮಾತ್ರ

ಇ) I & II ಸರಿ

ಈ) I & II ತಪ್ಪು

I & II ಸರಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು 2016-17ನೇ ಸಾಲಿನಿಂದ ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಹೆಸರಿನಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಬೆಳೆ ಸಾಲ ಪಡೆದ ರೈತರಿಗೆ ಕಡ್ಡಾಯ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ.

4. ಈ ಕೆಳಗಿನ ಯೋಜನೆಗಳನ್ನು ಗಮನಿಸಿ:

I) ರಾಷ್ಟ್ರೀಯ ಕೃಷಿ ವಿಮಾ ಯೋಜನೆ

II) ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

III) ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆ

ಮೇಲಿನ ಯಾವ ಯೋಜನೆಗಳನ್ನು ಹಿಂಪಡೆದು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ?

ಅ) I & II

ಆ) II & III

ಇ) I & III

ಈ) I, II & III

I & III

ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಮತ್ತು ಮಾರ್ಪಡಿಸಿದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯನ್ನು ಹಿಂಪಡೆದು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

5. ರಾಜ್ಯ ಸರ್ಕಾರ ಜಾರಿಗೆ ತಂದಿರುವ "ಭೂ ಚೇತನ" ಯೋಜನೆಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ಗಮನಿಸಿ:

I) ಮಳೆಯಾಶ್ರಿತ ಪ್ರಮುಖ ಬೆಳೆಗಳ ಇಳುವರಿಯನ್ನು ಶೇ 20% ಹೆಚ್ಚಿಸುವುದು ಯೋಜನೆಯ ಉದ್ದೇಶ

II) ಈ ಯೋಜನೆಯನ್ನು 2009-10 ರಲ್ಲಿ ಪ್ರಾರಂಭಿಸಿದ್ದು, ಎರಡನೇ ಹಂತದಲ್ಲಿ 2013-14 ರಿಂದ 2016-17ರವರೆಗೆ ವಿಸ್ತರಿಸಲಾಗಿದೆ

III) ಬೆಂಗಳೂರು, ಧಾರಾವಾಡ, ರಾಯಚೂರು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಇಕ್ರಿಸ್ಟಾಟ್ ಸಂಸ್ಥೆಯ ಸಹಭಾಗಿತ್ವದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಮೇಲಿನ ಯಾವ ಹೇಳಿಕೆ/ಹೇಳಿಕೆಗಳು ಸರಿಯಾಗಿವೆ?

ಅ) I & II

ಆ) I & III

ಇ) II & III

ಈ) I, II & III

I, II & III

6. ಈ ಕೆಳಗಿನ ಯಾವ ವರ್ಷದಿಂದ "ಭೂಸಮೃದ್ಧಿ ಕಾರ್ಯಕ್ರಮ"ವನ್ನು ಜಾರಿಗೊಳಿಸಲಾಗಿದೆ?

ಅ) 2009-10

ಆ) 2012-13

ಇ) 2013-14

ಈ) 2014-15

2013-14

ಭೂಸಮೃದ್ಧಿ ಕಾರ್ಯಕ್ರಮ ಯೋಜನೆಯನ್ನು 2013-14ನೇ ಸಾಲಿನಿಂದ ಆರಂಭಿಸಲಾಗಿದೆ. ಈ ಯೋಜನೆಯನ್ನು 2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ನಾಲ್ಕು ವರ್ಷಕ್ಕೆ ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ಕಂದಾಯ ಭಾಗಗಳಲ್ಲಿ ಪ್ರತಿ ವಿಭಾಗಕ್ಕೆ ಒಂದು ಜಿಲ್ಲೆಯಂತೆ ತುಮಕೂರು, ರಾಯಚೂರು, ಚಿಕ್ಕಮಗಳೂರು ಮತ್ತು ಬಿಜಾಪುರ ಜಿಲ್ಲೆಗಳ ಪ್ರಾರಂಭಿಸಲಾಗಿದೆ. 2015-16ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ಬೀದರ್, ಧಾರಾವಾಡ, ಉಡುಪಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗಿದೆ.

7. "ಕೃಷಿ ಭಾಗ್ಯ" ಯೋಜನೆಯ ಮುಖ್ಯ ಉದ್ದೇಶವೆಂದರೆ \_\_\_\_\_?

ಅ) ಮಳೆಯಾಶ್ರಿತ ರೈತ ಸಮುದಾಯದ ಸುಧಾರಿತ ಜೀವನೋಪಾಯ ಉತ್ತಮಪಡಿಸುವುದು

ಆ) ಮಹಿಳಾ ರೈತರಿಗೆ ಆರ್ಥಿಕ ನೆರವು ನೀಡುವುದು

ಇ) ಪರಿಶಿಷ್ಟ ಜಾತಿ/ಪಂಗಡದವರಿಗೆ ಸಬ್ಸಿಡಿ ದರದಲ್ಲಿ ಬೀಜ, ಗೊಬ್ಬರ ವಿತರಿಸುವುದು

ಈ) ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸುವುದು

ಮಳೆಯಾಶ್ರಿತ ರೈತ ಸಮುದಾಯದ ಸುಧಾರಿತ ಜೀವನೋಪಾಯ ಉತ್ತಮಪಡಿಸುವುದು

ಮಳೆಯಾಶ್ರಿತ ರೈತ ಸಮುದಾಯದ ಸುಧಾರಿತ ಜೀವನೋಪಾಯ ಉತ್ತಮಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು 2014-15ನೇ ಸಾಲಿನಿಂದ ರಾಜ್ಯ 25 ಜಿಲ್ಲೆಗಳ 131 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

8. ಈ ಕೆಳಗಿನ ಯಾವ ಹಂತದಲ್ಲಿ "ಸಾವಯವ ಭಾಗ್ಯ" ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ?

ಅ) ಗ್ರಾಮ ಪಂಚಾಯತಿ ಮಟ್ಟ

ಅ) ಹೋಬಳಿ ಮಟ್ಟ

ಇ) ತಾಲ್ಲೂಕು ಮಟ್ಟ

ಈ) ಜಿಲ್ಲಾ ಮಟ್ಟ

ಹೋಬಳಿ ಮಟ್ಟ

ಸಾವಯವ ಭಾಗ್ಯ" ಯೋಜನೆಯನ್ನು 2013-14ನೇ ಸಾಲಿನಿಂದ ಹೋಬಳಿ ಮಟ್ಟಕ್ಕೆ ವಿಸ್ತರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿಂದೆ ಇದ್ದ ಸಾವಯವ ಗ್ರಾಮ/ಸ್ಥಳ ಯೋಜನೆಯನ್ನು ಪರಿಷ್ಕರಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

9. ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನದ ಅನುಷ್ಠಾನದ ಮೂಲಕ ರಾಜ್ಯದಲ್ಲಿ ಈ ಕೆಳಗಿನ ಯಾವ ಬೆಳೆಗಳ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ?

I) ಭತ್ತ

II) ದ್ವಿದಳ ಧಾನ್ಯಗಳು

III) ಒರಟು ಧಾನ್ಯಗಳು

IV) ಕಬ್ಬು

ಸರಿಯಾದ ಉತ್ತರವನ್ನು ಈ ಕೆಳಗೆ ನೀಡಿರುವ ಕೋಡ್ ಮೂಲಕ ಗುರುತಿಸಿ?

ಅ) I & II

ಆ) I, II & III

ಇ) I, II & IV

ಈ) I, II, III & IV

I, II, III & IV

10. ಕರ್ನಾಟಕ ರಾಜ್ಯ "ಕೃಷಿ ಮಾರಾಟ ನೀತಿ"ಯನ್ನು ಜಾರಿಗೆ ತಂದ ವರ್ಷ \_\_\_\_\_?

ಅ) 2012

ಆ) 2013

ಇ) 2014

ಈ) 2015

2013

ಕರ್ನಾಟಕ ರಾಜ್ಯದಲ್ಲಿ ಕೃಷಿ ಉತ್ಪನ್ನ ಮಾರಾಟ ವ್ಯವಸ್ಥೆಯನ್ನು ಸುಧಾರಣೆಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಕೃಷಿ ಮಾರಾಟ ನೀತಿಯನ್ನು 4-09-2013ರಂದು ಜಾರಿಗೆ ತಂದಿದೆ.

[www.karunaduexams.com](http://www.karunaduexams.com)